



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ-೪ಎ Part - IVA	ಬೆಂಗಳೂರು, ಗುರುವಾರ, ೧೨, ಡಿಸೆಂಬರ್, ೨೦೨೪ (ಮಾರ್ಗಶಿರ, ೨೧, ಶಕವರ್ಷ, ೧೯೪೬) BENGALURU, THURSDAY, 12, DECEMBER, 2024 (MARGASHIRA, 21, SHAKAVARSHA, 1946)	ನಂ. ೬೦೦ No. 600
----------------------	---	--------------------

ಕರ್ನಾಟಕ ವಿಧಾನಸಭೆ
ಹದಿನಾರನೇ ವಿಧಾನಸಭೆ
ಐದನೇ ಅಧಿವೇಶನ

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ, ೨೦೨೪
(೨೦೨೪ರ ವಿಧಾನಸಭೆಯ ವಿಧೇಯಕ ಸಂಖ್ಯೆ-೪೧)

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, ೨೦೦೦ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, ೨೦೦೦ (೨೦೦೧ರ ಕರ್ನಾಟಕ ಅಧಿನಿಯಮ ೨೯)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಷ್ಟತ್ತದನೇ ವರ್ಷದಲ್ಲಿ ಕರ್ನಾಟಕ ರಾಜ್ಯದ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

೧. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (೧) ಈ ಅಧಿನಿಯಮವನ್ನು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, ೨೦೨೪ ಎಂದು ಕರೆಯತಕ್ಕದ್ದು.

(೨) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

೨. ಪದಾವಳಿಯ ಪ್ರತಿಯೋಜನೆ.- ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, ೨೦೦೦ (೨೦೦೧ರ ಕರ್ನಾಟಕ ಅಧಿನಿಯಮ ೨೯)ರಲ್ಲಿ "ರಾಯಚೂರು ವಿಶ್ವವಿದ್ಯಾನಿಲಯ" ಎಂಬ ಪದಗಳು ಬರುವ ಕಡೆಗಳಲ್ಲೆಲ್ಲಾ "ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿಯವರ ಖ್ಯಾತಿಯನ್ನು ಗೌರವಿಸಲು "ರಾಯಚೂರು ವಿಶ್ವವಿದ್ಯಾನಿಲಯ"ವನ್ನು "ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ" ಎಂದು ಮರುನಾಮಕರಣ ಮಾಡಲು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000 (2001ರ ಕರ್ನಾಟಕ ಅಧಿನಿಯಮ 29)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಡಾ. ಎಂ.ಸಿ. ಸುಧಾಕರ್

ಉನ್ನತ ಶಿಕ್ಷಣ ಮಂತ್ರಿ

ಎಂ.ಕೆ. ವಿಶಾಲಾಕ್ಷಿ

ಕಾರ್ಯದರ್ಶಿ

ಕರ್ನಾಟಕ ವಿಧಾನಸಭೆ

ಅನುಬಂಧ
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000
(2001ರ ಕರ್ನಾಟಕ ಅಧಿನಿಯಮ 29)ರ ಉದ್ಘಾತ ಭಾಗ

XXX

XXX

XXX

ಅಧ್ಯಾಯ II

ವಿಶ್ವವಿದ್ಯಾನಿಲಯಗಳು

3. ವಿಶ್ವವಿದ್ಯಾನಿಲಯಗಳ ಸ್ಥಾಪನೆ ಮತ್ತು ನಿಗಮನ.-

XXX

XXX

XXX

(1ಜೆ) ರಾಯಚೂರಿನಲ್ಲಿ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿರುವ ಹಾಗೂ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಪ್ರದೇಶದ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯೊಂದಿಗೆ ಸಂಯೋಜನೆಗೊಳಿಸುವ ವಿಶ್ವವಿದ್ಯಾನಿಲಯವಾಗಿ ರಾಯಚೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸತಕ್ಕದ್ದು.

XXX

XXX

XXX

5. ಅಧಿಕಾರ ವ್ಯಾಪ್ತಿ, ವಿಶೇಷಾಧಿಕಾರ ಇತ್ಯಾದಿಗಳಿಗೆ ಪ್ರವೇಶಾವಕಾಶ.

XXX

XXX

XXX

(13) ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2020ರ ಪ್ರಾರಂಭದ ದಿನಾಂಕಕ್ಕೆ ಮೊದಲು, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಯಾವುದೇ ಕಾಲೇಜುಗಳು ಅಥವಾ ಶೈಕ್ಷಣಿಕ ಸಂಸ್ಥೆಗಳು ಗುಲ್ಬರ್ಗಾ ವಿಶ್ವವಿದ್ಯಾನಿಲಯದಿಂದ ಅನುಭವಿಸುತ್ತಿರುವ ಯಾವುದೇ ವಿಶೇಷಾಧಿಕಾರವನ್ನು ಈ ಸಂಬಂಧದಲ್ಲಿ ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು ಮತ್ತು ಗುಲ್ಬರ್ಗಾ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಈ ಹಿಂದೆ ಪ್ರವೇಶ ಪಡೆದುಕೊಂಡಿದ್ದ ಅಥವಾ ಸಂಯೋಜಿತವಾಗಿದ್ದ, ಎಲ್ಲ ಅಂಥ ಕಾಲೇಜುಗಳು ಅಥವಾ ಶೈಕ್ಷಣಿಕ ಸಂಸ್ಥೆಗಳು, ರಾಯಚೂರು ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಪ್ರವೇಶ ಪಡೆದುಕೊಂಡಿವೆ ಎಂದು ಅಥವಾ ಅದಕ್ಕೆ ಸಂಯೋಜಿತವಾಗಿವೆ ಎಂದು ಭಾವಿಸತಕ್ಕದ್ದು.

XXX

XXX

XXX

14. ಕುಲಪತಿ.-

XXX

XXX

XXX

ಅಲ್ಲದೇ ಪರಂತು, ಈ ಪ್ರಕರಣದಲ್ಲಿ ವಿರುದ್ಧವಾದುದು ಏನೇ ಇದ್ದರೂ, ರಾಜ್ಯ ಸರ್ಕಾರವು, ತಾನು ನಿರ್ದಿಷ್ಟಪಡಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳಿಗೊಳಪಟ್ಟು ರಾಯಚೂರು ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಯವರನ್ನು ನೇಮಕ ಮಾಡತಕ್ಕದ್ದು.

XXX

XXX

XXX

**KARNATAKA LEGISLATIVE ASSEMBLY
SIXTEENTH LEGISLATIVE ASSEMBLY
FIFTH SESSION**

**THE KARNATAKA STATE UNIVERSITIES (AMENDMENT) BILL, 2024
(LA Bill No. 41 of 2024)**

A Bill further to amend the Karnataka State Universities Act, 2000.

Whereas it is expedient further to amend the Karnataka State Universities Act, 2000 (Karnataka Act 29 of 2001) for the purposes hereinafter appearing:

Be it enacted by the Karnataka State Legislature in the Seventy Fifth year of the Republic of India as follows:-

1. Short title and Commencement.- (1) This Act may be called the Karnataka State Universities (Amendment) Act, 2024.

(2) It shall come into force at once.

Substitution of expression.- In the Karnataka State Universities Act, 2000 (Karnataka Act 29 of 2001), for the words "Raichur University" wherever they occur, the words "Adikavi Sri Maharshi Valmiki University" shall be substituted.

STATEMENT OF OBJECTS AND REASONS

It is considered necessary to amend the Karnataka State Universities Act, 2000 (Karnataka Act 29 of 2001) to rename the "Raichur University" as "Adikavi Sri Maharshi Valmiki University" to esteem the reputation of Adikavi Sri Maharshi Valmiki.

Hence, the Bill.

FINANCIAL MEMORANDUM

There is no extra expenditure involved in the proposed legislative measure.

Dr. M.C. SUDHAKAR
Minister for Higher Education

M.K. VISHALAKSHI
Secretary
Karnataka Legislative Assembly

ANNEXURE
EXTRACT FROM THE KARNATAKA STATE UNIVERSITIES ACT, 2000
(KARNATAKA ACT 29 OF 2001)

XXX

XXX

XXX

CHAPTER II

THE UNIVERSITIES

1. Establishment and Incorporation of Universities.-

XXX

XXX

XXX

(1J) There shall be established the Raichur University, as an affiliating University with headquarters at Raichur and territorial jurisdiction extending over the districts of Raichur and Yadagiri.

XXX

XXX

XXX

2. Jurisdiction, admission to privileges, etc.-

XXX

XXX

XXX

(13) Any privilege enjoyed from the Gulbarga University by the colleges or educational institutions situated in Raichur and Yadagiri districts before the commencement of the Karnataka State Universities (Amendment) Act, 2020 shall, with effect from such date as may be specified by the State Government in this behalf, be deemed to be withdrawn and all such colleges or educational institutions previously admitted to the privileges of, or affiliated to Gulbarga University shall be deemed to be admitted to the privilege of, or affiliated to the Raichur University.

XXX

XXX

XXX

14. The Vice-Chancellor.-

XXX

XXX

XXX

Provided also that notwithstanding anything contrary contained in this section, first Vice-Chancellor of the Raichur University shall be appointed by the State Government subject to such terms and conditions as may be specified by it.

XXX

XXX

XXX